

ಸಿದ್ಧಲಿಂಗ ಪಟ್ಟಣಶೆಟ್ಟಿಗೆ ಅನುವಾದ ಪ್ರಶಸ್ತಿ

ಪ್ರಜಾವಾಣಿ ವಾರ್ತೆ

ನವದೆಹಲಿ: ಕೇಂದ್ರ ಸಾಹಿತ್ಯ ಅಕಾಡೆಮಿ ನೀಡುವ ಅನುವಾದ ಪ್ರಶಸ್ತಿಗೆ ಕವಿ ಸಿದ್ಧಲಿಂಗ ಪಟ್ಟಣಶೆಟ್ಟಿ ಅವರ 'ವಿದಿಶಾ ಪ್ರಹಸನ' ಕೃತಿ ಆಯ್ಕೆಯಾಗಿದೆ.

ಈ ಕೃತಿಯು ಕಾಳಿದಾಸನ 'ಮಾಲವಿಕಾಗ್ನಿಮಿತ್ರಮ್'ನ ರಂಗಾನುವಾದ. ಅಕಾಡೆಮಿ ಅಧ್ಯಕ್ಷ ಮಾಧವ ಕೌಶಿಕ್ ನೇತೃತ್ವದ ಕಾರ್ಯಕಾರಿ ಸಮಿತಿಯು ಶುಕ್ರವಾರ ಸಭೆ ಸೇರಿ

2024ನೇ ಸಾಲಿನ ಅನುವಾದ ಪ್ರಶಸ್ತಿ ಪಟ್ಟಿಗೆ ಅನುಮೋದನೆ ನೀಡಿತು. 21 ಭಾಷೆಗಳ ಲೇಖಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಕನ್ನಡ ವಿಭಾಗದಲ್ಲಿ ಲೇಖಕರಾದ ಡಾ.ಧರಣೇಂದ್ರ ಕುರಕುರಿ, ಎಚ್.ಎಲ್. ಪುಷ್ಪಾ ಹಾಗೂ ಡಾ.ನಾ.ದಾಮೋದರ ಶೆಟ್ಟಿ ತೀರ್ಪುಗಾರರಾಗಿದ್ದರು.

ಪ್ರಶಸ್ತಿಯು ₹50 ಸಾವಿರ ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ. ಈ ವರ್ಷಾಂತ್ಯದೊಳಗೆ ಪ್ರಶಸ್ತಿ ಪ್ರದಾನ

ಮಾಡಲಾಗುವುದು ಎಂದು ಅಕಾಡೆಮಿ ಪ್ರಕಟಣೆ ತಿಳಿಸಿದೆ.

ಹಿರಿಯ ಸಾಹಿತಿ ಡಾ.ಎಸ್.ಎಲ್. ಭೈರಪ್ಪ ಅವರ 'ಯಾನ' ಕಾದಂಬರಿಯನ್ನು ಅನುವಾದಿಸಿದ ಕೆ.ವಿ.ಕುಮಾರನ್ ಅವರಿಗೆ ಮಲಯಾಳ ವಿಭಾಗದಲ್ಲಿ, ಲೇಖಕಿ ಸುಧಾಮೂರ್ತಿ ಅವರ 'ಡಾಲರ್ ಬಹು' ಹಿಂದಿ ಕಾದಂಬರಿಯನ್ನು ಭಾಷಾಂತರಿಸಿದ ಲೇಖಕಿ ಶೋಭಾ ಲಾಲ್‌ಚಂದಾನಿ ಅವರಿಗೆ ಸಿಂಧಿ ಭಾಷಾ ವಿಭಾಗದಲ್ಲಿ ಪ್ರಶಸ್ತಿಗಳು ದೊರಕಿವೆ.

ಕುಂಬಾ ಮುಂಚೆಯೇ ಪ್ರಶಸ್ತಿ ಬರಬೇಕಿತ್ತು: ಪಟ್ಟಣಶೆಟ್ಟಿ

ಧಾರವಾಡ: 'ಪ್ರಶಸ್ತಿ ಸಂದಿದ್ದು ಸಂತಸ ತಂದಿದೆ. ಕುಂಬಾ ಮುಂಚೆಯೇ ಪ್ರಶಸ್ತಿ ಬರಬೇಕಿತ್ತು. ಬರುವುದೇನುಂಟು ಬರುವ ಕಾಲಕ್ಕೆ ಬಹುದು ಎಂದು ಕೆಲಸ ಮಾಡುತ್ತೇನೆ. ಪ್ರತಿಫಲ ಅಪೇಕ್ಷೆ ಇಲ್ಲ' ಎಂದು ಸಿದ್ಧಲಿಂಗ ಪಟ್ಟಣಶೆಟ್ಟಿ ತಿಳಿಸಿದರು.

ಕೇಂದ್ರ ಸಾಹಿತ್ಯ ಅಕಾಡೆಮಿ ನೀಡುವ ಅನುವಾದ ಪ್ರಶಸ್ತಿ ಸಂದಿರುವ ಹಿನ್ನೆಲೆಯಲ್ಲಿ 'ಪ್ರಜಾವಾಣಿ' ಯೊಂದಿಗೆ ಮಾತನಾಡಿದ ಅವರು, 'ಕೃತಿ ಯಲ್ಲಿ ಹಾಡುಗಳನ್ನು ಸ್ವತಃ ಬರೆದಿದ್ದೇನೆ. ರಂಗಕರ್ಮಿ ಚಿದಂಬರ ರಾವ್ ಜಂಜೆ ಅವರ ನಿರ್ದೇಶನದಲ್ಲಿ ಈ ನಾಟಕ ಪ್ರದರ್ಶನವಾಗಿತ್ತು. ರಂಗಾಯಣದ ವಿದ್ಯಾರ್ಥಿಗಳು ಪ್ರಸ್ತುತಪಡಿಸಿದ್ದರು. ಧಾರವಾಡದಲ್ಲಿ ಎರಡು, ಬೆಂಗಳೂರಿನಲ್ಲಿ ಒಮ್ಮೆ ಪ್ರದರ್ಶನ ನಡೆದಿತ್ತು. ಕನ್ನಡ ಗೊತ್ತಿಲ್ಲದ ಕಲಾ ವಿದರಿಗೆ ಬೆಂಗಳೂರಿನಲ್ಲಿ ಕನ್ನಡ ಕಲಿಸಿ ಪಾತ್ರ ಮಾಡಿಸಿದ್ದರು' ಎಂದರು.

ಯಾವ ಕೃತಿಯನ್ನೂ ಅನಗತ್ಯವಾಗಿ ಬರೆದಿಲ್ಲ, ಅನುವಾದಿಸಿಲ್ಲ. ಎಲ್ಲ ಕೃತಿಗಳನ್ನು ಪ್ರೀತಿಯಿಂದಲೇ ರಚಿಸಿದ್ದೇನೆ. ಬರವಣಿಗೆ ಖುಷಿ ನೀಡುತ್ತದೆ

ಸಿದ್ಧಲಿಂಗ ಪಟ್ಟಣಶೆಟ್ಟಿ, ಸಾಹಿತಿ

ಸಿದ್ಧಲಿಂಗ ಪಟ್ಟಣಶೆಟ್ಟಿಗೆ ಅನುವಾದ ಪ್ರಶಸ್ತಿ

ನವದೆಹಲಿ: ಕೇಂದ್ರ ಸಾಹಿತ್ಯ ಅಕಾಡೆಮಿ ನೀಡುವ ಅನುವಾದ ಪ್ರಶಸ್ತಿಗೆ ಕವಿ ಸಿದ್ಧಲಿಂಗ ಪಟ್ಟಣಶೆಟ್ಟಿ ಅವರ 'ವಿದಿಶಾ ಪ್ರಹಸನ' ಕೃತಿ ಆಯ್ಕೆಯಾಗಿದೆ.



ಸಿದ್ಧಲಿಂಗ ಪಟ್ಟಣಶೆಟ್ಟಿ